



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

|                        |   |                    |
|------------------------|---|--------------------|
| ಭಾಗ - ೪ಎ<br>Part - IVA | ಬೆಂಗಳೂರು, ಸೋಮವಾರ, ೧೯ ಅಕ್ಟೋಬರ್, ೨೦೨೦ ( ಆಶ್ವಯುಜ, ೨೭, ಶಕವರ್ಷ ೧೯೪೨)<br>Bengaluru, MONDAY, 19, OCTOBER, 2020 ( Aashwayuja, 27, ShakaVarsha 1942) | ನಂ. ೪೬೭<br>No. 467 |
|------------------------|---|--------------------|

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ  
ಅಧಿಸೂಚನೆ

ಸಂಖ್ಯೆ: ಸಂವ್ಯಶಾಇ 44 ಶಾಸನ 2020, ಬೆಂಗಳೂರು, ದಿನಾಂಕ:19.10.2020

ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ವಿಧೇಯಕ, 2020 - ಇದಕ್ಕೆ 2020 ರ ಅಕ್ಟೋಬರ್ ತಿಂಗಳ 19ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 36 ಎಂಬುದಾಗಿ ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 36

(2020 ರ ಅಕ್ಟೋಬರ್ ತಿಂಗಳ ಹತ್ತೊಂಬತ್ತನೇ ದಿನಾಂಕದಂದು ಕರ್ನಾಟಕ ರಾಜ್ಯ ಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ)ಅಧಿನಿಯಮ, 2020

(2020ರ ಅಕ್ಟೋಬರ್ ತಿಂಗಳ ಹತ್ತೊಂಬತ್ತನೇ ದಿನಾಂಕದಂದು ರಾಜ್ಯಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಕರ್ನಾಟಕ ಲೋಕಾಯುಕ್ತ ಅಧಿನಿಯಮ, 1984ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಲೋಕಾಯುಕ್ತ ಅಧಿನಿಯಮ, 1984ನ್ನು (1985ರ ಕರ್ನಾಟಕ ಅಧಿನಿಯಮ 4) ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತೊಂದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ, ಎಂದರೆ:-

**1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.-** (1) ಈ ಅಧಿನಿಯಮವನ್ನು ಕರ್ನಾಟಕ ಲೋಕಾಯುಕ್ತ(ಎರಡನೇ ತಿದ್ದುಪಡಿ) ಅಧಿನಿಯಮ, 2020 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.

**2. 9ನೇ ಪ್ರಕರಣದ ತಿದ್ದುಪಡಿ.-** ಕರ್ನಾಟಕ ಲೋಕಾಯುಕ್ತ ಅಧಿನಿಯಮ, 1984 (ಇಲ್ಲಿ ಇನ್ನುಮುಂದೆ ಮೂಲ ಅಧಿನಿಯಮವೆಂದು ಉಲ್ಲೇಖಿಸಲಾಗಿದೆ), 9ನೇ ಪ್ರಕರಣದ (3)ನೇ ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"(3ಎ) (3)ನೇ ಉಪಪ್ರಕರಣದಡಿಯಲ್ಲಿ ತನಿಖೆಗೆ ಆದೇಶಿಸುವ ಮೊದಲು ಲೋಕಾಯುಕ್ತ ಅಥವಾ ಉಪಲೋಕಾಯುಕ್ತನು ಉದ್ದೇಶಿಸಲಾದ ಪ್ರಾರಂಭಿಕ ವಿಚಾರಣೆಯನ್ನು, ಸಾಮಾನ್ಯವಾಗಿ ತೊಂಬತ್ತು ದಿನಗಳೊಳಗಾಗಿ ಮತ್ತು ಲಿಖಿತದಲ್ಲಿ ದಾಖಲಿಸಬಹುದಾದ ಕಾರಣಗಳಿಗಾಗಿ ದೂರು ಸ್ವೀಕರಿಸಿದ ದಿನಾಂಕದಿಂದ ತೊಂಬತ್ತು ದಿನಗಳ ಮತ್ತಷ್ಟು ಅವಧಿಯೊಳಗಾಗಿ ಪೂರ್ಣಗೊಳಿಸತಕ್ಕದ್ದು.

(3ಬಿ) ಲೋಕಾಯುಕ್ತ ಅಥವಾ ಉಪಲೋಕಾಯುಕ್ತನು, ಅಂಥ ಪ್ರಾರಂಭಿಕ ವಿಚಾರಣೆಯನ್ನು ಮಾಡಿದ ತರುವಾಯ, (3)ನೇ ಉಪಪ್ರಕರಣದ ಅಡಿಯಲ್ಲಿ ಉಲ್ಲೇಖಿಸಿದಂತೆ ತನಿಖೆಯನ್ನು ನಡೆಸಬೇಕೆಂದು ನಿರ್ಧರಿಸಿದ ಸಂದರ್ಭದಲ್ಲಿ, ಆತನು ಸಾಧ್ಯವಾದಷ್ಟು ಶೀಘ್ರವಾಗಿ ಮತ್ತು ಪ್ರಾಶಸ್ತ್ಯವನ್ನು ನೀಡಿ (3)ನೇ ಉಪಪ್ರಕರಣದ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಲು ಆತನು ಆದೇಶಿಸಿದ ದಿನಾಂಕದಿಂದ ಆರು ತಿಂಗಳ ಅವಧಿಯ ಒಳಗಾಗಿ ತನಿಖೆಯನ್ನು ನಡೆಸುವಂತೆ ಮಾಡತಕ್ಕದ್ದು:

ಪರಂತು, ಲೋಕಾಯುಕ್ತ ಅಥವಾ ಉಪಲೋಕಾಯುಕ್ತನು, ಲಿಖಿತದಲ್ಲಿ ದಾಖಲಿಸಬೇಕಾದ ಕಾರಣಗಳಿಗಾಗಿ ಸದರಿ ಅವಧಿಯನ್ನು ಒಂದು ಬಾರಿಗೆ ಆರು ತಿಂಗಳಿಗೆ ಮೀರದ ಮತ್ತಷ್ಟು ಅವಧಿಗೆ ವಿಸ್ತರಿಸಬಹುದು:

ಮತ್ತು ಪರಂತು, ಮೇಲೆ ಹೇಳಲಾದಂತೆ ಪ್ರಾರಂಭಿಕ ವಿಚಾರಣೆ ಅಥವಾ ತನಿಖೆಯನ್ನು ಮುಕ್ತಾಯಗೊಳಿಸುವಲ್ಲಿನ ಯಾವುದೇ ವಿಳಂಬವು ವ್ಯವಹರಣೆಗಳನ್ನು ನಿರರ್ಥಕಗೊಳಿಸತಕ್ಕದ್ದಲ್ಲ, ಅಥವಾ ಪ್ರತಿಕೂಲ ಪ್ರಭಾವ ಉಂಟುಮಾಡತಕ್ಕದ್ದಲ್ಲ, ಅದನ್ನು ಸಮರ್ಥನೆಯಾಗಿ ತೆಗೆದುಕೊಳ್ಳಲಾಗುವುದಿಲ್ಲ."

**3. 12ನೇ ಪ್ರಕರಣದ ತಿದ್ದುಪಡಿ.-** ಮೂಲ ಅಧಿನಿಯಮದ 12ನೇ ಪ್ರಕರಣದಲ್ಲಿ,-

(i) (1)ನೇ ಉಪಪ್ರಕರಣದ "ಲಿಖಿತ ವರದಿಯ ಮೂಲಕ" ಎಂಬ ಪದಗಳ ತರುವಾಯ "ಮೂರು ತಿಂಗಳೊಳಗೆ ಅಥವಾ ಯಾವುದೇ ಸಂದರ್ಭದಲ್ಲಿ ಪರ್ಯಾಯ ದಿನಾಂಕದಿಂದ ನಾಲ್ಕು ತಿಂಗಳಿಗೆ ಮೀರದಂತೆ" ಎಂಬ ಪದಗಳನ್ನು ಸೇರಿಸತಕ್ಕದ್ದು;

(ii) (3)ನೇ ಉಪಪ್ರಕರಣದಲ್ಲಿ,-

(ಎ) "ಲಿಖಿತ ವರದಿಯ ಮೂಲಕ" ಎಂಬ ಪದಗಳ ತರುವಾಯ "ತನಿಖೆ ಪ್ರಾರಂಭವಾದ ದಿನಾಂಕದಿಂದ ಆರು ತಿಂಗಳೊಳಗೆ" ಎಂಬ ಪದಗಳನ್ನು ಸೇರಿಸತಕ್ಕದ್ದು;

(ಬಿ) (3)ನೇ ಉಪಪ್ರಕರಣದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

"ಪರಂತು, ಲೋಕಾಯುಕ್ತ ಅಥವಾ ಉಪಲೋಕಾಯುಕ್ತನು ಲಿಖಿತದಲ್ಲಿ ದಾಖಲಿಸಬೇಕಾದ ಕಾರಣಗಳಿಗಾಗಿ ಸದರಿ ಅವಧಿಯನ್ನು ಆರು ತಿಂಗಳಿಗೆ ಮೀರದ ಮತ್ತಷ್ಟು ಅವಧಿಗೆ ವಿಸ್ತರಿಸಬಹುದು".

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**(ಕೆ.ದ್ವಾರಕನಾಥ್ ಬಾಬು)**

ಸರ್ಕಾರದ ಕಾರ್ಯದರ್ಶಿ  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ

## **PARLIAMENTARY AFFAIRS AND LEGISLATION SECRETARIAT**

### **NOTIFICATION**

**No. DPAL 44 SHASANA 2020, Bengaluru, Dated: 19.10.2020**

Ordered that the translation of ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 36) in English language, be published as authoritative text as required by clause (3) of Article 348 of the Constitution of India in the Karnataka Gazette extra-ordinary for general information.

The following translation of ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ಅಧಿನಿಯಮ, 2020 (2020 ರ ಕರ್ನಾಟಕ ಅಧಿನಿಯಮ ಸಂಖ್ಯೆ: 36) in English language, is published in the Official Gazette under the authority of the Governor of Karnataka under clause (3) of Article 348 of the Constitution of India.

### **KARNATAKA ACT NO. 36 OF 2020**

(First Published in the Karnataka Gazette Extra-ordinary on the 19<sup>th</sup> day of October, 2020)

### **THE KARNATAKA LOKAYUKTA (SECOND AMENDMENT) ACT, 2020**

(Received the assent of Governor on the 19<sup>th</sup> day of October, 2020)

An Act further to amend the Karnataka Lokayukta Act, 1984.

Whereas, it is expedient further to amend the Karnataka Lokayukta Act, 1984 (Karnataka Act 4 of 1985) for the purposes hereinafter appearing;

Be it enacted by the Karnataka State Legislature in the Seventy First year of the Republic of India as follows:-

**1. Short title and commencement.-** (1) This Act may be called the Karnataka Lokayukta (Second Amendment) Act, 2020.

(2) It shall come into force at once.

**2. Amendment of Section 9.-** In the Karnataka Lokayukta Act, 1984 (hereinafter referred to as the principal Act), in section 9, after sub-section (3), the following shall be inserted, namely:-

“(3A) The preliminary inquiry contemplated by the Lokayukta or the Upalokayukta before ordering an investigation under sub-section (3), shall ordinarily be completed within a period of ninety days and for the reasons to be recorded in writing within a further period of ninety days from the date of receipt of complaint.

(3B) In case the Lokayukta or the Upalokayukta, after making such preliminary inquiry, decides to conduct investigation as referred to in sub-section (3), he shall get the investigation conducted as expeditiously as possible and preferably within a period of six months from the date of the order made by him initiating investigation under sub-section (3).

Provided that, the Lokayukta of the Upalokayukta may extend the said period by a further period not exceeding six months at a time for the reasons to be recorded in writing:

Provided further that, any delay in completion of preliminary enquiry or investigation as stated above shall not vitiate the proceedings or cause prejudice, cannot be taken as a defence.”

**3. Amendment of section 12.-** In section 12 of the principal Act,-

(i) in sub-section (1), after the words “by a report in writing”, the words “within three months or at any event not later than four months from the date of complaint” shall be inserted;

(ii) in sub-section (3),-

- (a) after the words “by a report in writing” the words “within six months from the date of commencement of the investigation” shall be inserted; and
- (b) after sub-section(3), the following proviso shall be inserted namely:-  
“Provided that, the Lokayukta or the Upalokayukta may extend the said period by a further period of not exceeding six months for the reasons to be recorded in writing.”

The above translation of ಕರ್ನಾಟಕ ಲೋಕಾಯುಕ್ತ (ಎರಡನೇ ತಿದ್ದುಪಡಿ) ಅಧಿನಿಯಮ, 2020 (2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 36) be published in the official Gazette under clause (3) of Article 348 of the Constitution of India.

**VAJUBHAI VALA**  
**GOVERNOR OF KARNATAKA**

By Order and in the name of  
the Governor of Karnataka,

**(K.DWARAKANATH BABU)**  
Secretary to Government  
Department of Parliamentary Affairs  
and Legislation